



ಪಟ್ಟಣ ಸಹಕಾರ ಬ್ಯಾಂಕುಗಳ

ವಾರ್ತಾ ಪತ್ರಿಕೆ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ವಾರಪತ್ರಿಕೆ

ಸಂಪುಟ : 31 | ಸಂಚಿಕೆ : 01 | 10, ಏಪ್ರಿಲ್ 2024 | ಬುಧವಾರ | ಪುಟಗಳು : 8 | ಬೆಲೆ : 2/-

ಲೋಕನಭಾ ಚುನಾವಣೆ: 2024



ಮರೆಯದೆ ಮತದಾನ ಮಾಡಿ
ನಿಮ್ಮ ಹಕ್ಕು ಮತ್ತು ಕರ್ತವ್ಯವನ್ನು ಚಲಾಯಿಸಿ

ಏಪ್ರಿಲ್ 26, ಹಾಗೂ ಮೇ 07ರಂದು ಮತದಾನ,
ಜೂನ್ 04ರಂದು ಫಲಿತಾಂಶ

ಪ್ರಜಾಪ್ರಭುತ್ವದ ಸದಗರ



ರಾಷ್ಟ್ರೀಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳ (ನ್ಯಾಫಕಬ್)ದ
ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಬೆಂಗಳೂರಿಗೆ ಭೇಟಿ



ಬೆಂಗಳೂರು : ದಿನಾಂಕ : 07.04.2024ರಂದು ರಾಷ್ಟ್ರೀಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳ (ನ್ಯಾಫಕಬ್)ದ ಅಧ್ಯಕ್ಷರಾದ ಶ್ರೀ ಲಕ್ಷ್ಮೀದಾಸ್ ರವರು ಮತ್ತು ಉಪಾಧ್ಯಕ್ಷರಾದ ಶ್ರೀ ಮಿಲಿಂದ ಅನಂತ ಕಾಳೆ ರವರು ಮಹಾಮಂಡಳದ ಅಧ್ಯಕ್ಷರು ಹಾಗೂ ಮಾನ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಶ್ರೀ ಎಚ್.ಕೆ. ಪಾಟೀಲರವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಪಟ್ಟಣ ಸಹಕಾರ ಬ್ಯಾಂಕುಗಳ ಕಾರ್ಯೋದ್ವೇಗ ಮತ್ತು ಪ್ರಗತಿಯ ಬಗ್ಗೆ ಸುದೀರ್ಘವಾದ ಸಮಾಲೋಚನೆ ನಡೆಸಿದರು.



2023-24ನೇ ಆರ್ಥಿಕ ವರ್ಷದಲ್ಲಿ
ಪರೋಕ್ಷ ತೆರಿಗೆ ಸಂಗ್ರಹ ಏರಿಕೆ

2



ಪಟ್ಟಣ ಸಹಕಾರ ಬ್ಯಾಂಕುಗಳ ರಾಜ್ಯಮಟ್ಟದ ತರಬೇತಿ,
ವಿಚಾರ ಸಂಕರಣಗಳ ಕಿರುಹೊತ್ತಿಗೆ ಆಡುಗಡೆ

4



ನಿಮ್ಮ ಪ್ರಶ್ನೆ
ನಮ್ಮ ಉತ್ತರ

7

ಸಂಪಾದಕೀಯ

ಆತ್ಮೀಯ ಸಹಕಾರಿಗಳೇ...

**ಆರೋಗ್ಯ ಕಾಪಾಡಿಕೊಳ್ಳುವುದು
ನಮ್ಮ ಕೈಯಲ್ಲಿಯೇ ಇದೆಯಲ್ಲವೇ?**

ಇಂದು ಜನರ ಜೀವನ ಶೈಲಿಯೇ ಬದಲಾಗಿದೆ. ದಂಪತಿಗಳಿಬ್ಬರೂ ದುಡಿಯುವ ಅನಿರ್ವಾಯಿತೆ, ಸಮಯದ ಒತ್ತಡ ಕಾರಣವಾಗಿ, ಮನೆಯಲ್ಲಿ ಆಹಾರ ತಯಾರಿಸಲು ಸಾಧ್ಯವಿಲ್ಲದ ಕಾರಣ ಹೊರಗೆ ಸಿಗುವ ಆಹಾರ ಸೇವಿಸುವ ಅಭ್ಯಾಸವೇ ಹೆಚ್ಚಾಗಿದೆ.

ಇದರಿಂದಾಗಿ ಆಹಾರ ಉದ್ಯಮ ಬೃಹತ್ತಾಗಿ ಬೆಳೆದಿದೆ. ಇದರಿಂದಾಗಿ ಲಾಭದ ಉದ್ದೇಶದಿಂದ ಜನರನ್ನು ಆಕರ್ಷಿಸುವ ಸಲುವಾಗಿ ಕೃತಕ ರುಚಿಕಾರಕ, ಬಣ್ಣಗಳನ್ನು ಆಹಾರ ತಯಾರಿಕೆಯಲ್ಲಿ ಬಳಸುವುದು ಹೆಚ್ಚಾಗಿದೆ. ಇದು ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ತರಹದ ಆಹಾರ ಸೇವನೆಯಿಂದ ಕಿರಿಯ ವಯಸ್ಸಿಗೆ ಹಠಾತ್ ಹೃದಯಾಘಾತ, ಸದ್ದಿಲ್ಲದೆ ಬರುವ ಕ್ಯಾನ್ಸರ್ ಮತ್ತು ಇತರೆ ಸಾಂಕ್ರಾಮಿಕವಲ್ಲದ ಆರೋಗ್ಯ ಸಮಸ್ಯೆಗಳನ್ನು ತಂದೊಡ್ಡುತ್ತಿವೆ. ಈ ಕುರಿತಂತೆ ಅನೇಕ ಆರೋಗ್ಯ ಅಧ್ಯಯನಗಳ ವರದಿಗಳು ದೃಢೀಕರಿಸಿವೆ.

ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ಹಾಗೂ ಇನ್ನಿತರೆ ಆಹಾರ ತಯಾರಿಕೆಯಲ್ಲಿ ಕಳಪೆ ಗುಣಮಟ್ಟ ಹಾಗೂ ಕೃತಕ ಬಣ್ಣಗಳ ಬಳಕೆಯಾಗುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೋಡಮೈನ್-ಬಿ ಸೇರಿದಂತೆ ಕೃತಕ ಬಣ್ಣಗಳ ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಇನ್ನು ಮುಂದೆ ನಿಷೇಧಿತ ಕೃತಕ ಬಣ್ಣಗಳ ಬಳಕೆ ಮಾಡುವವರಿಗೆ 7 ವರ್ಷಗಳವರೆಗೆ ಜೈಲು ಹಾಗೂ ರೂ. 10 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದೆ. ಸಾರ್ವಜನಿಕರ ಆರೋಗ್ಯ ಹಿತರಕ್ಷಣೆಯ ದೃಷ್ಟಿಯಿಂದ ಈ ಕ್ರಮ ಮಹತ್ವದ ಹೆಜ್ಜೆಯಾಗಿದೆ.

ಪುಡಿಮಾಡಿದ ಮತ್ತು ಪ್ಯಾಕ್ ಮಾಡಿದ ತ್ವರಿತ ಸೂಪ್‌ಗಳು, ನೂಡಲ್ಸ್ ಮತ್ತು ಸಿಹಿತಿಂಡಿಗಳು, ಈ ಆಹಾರ ಪದಾರ್ಥಗಳಲ್ಲಿ ರೋಡಮೈನ್ ಬಿ ಅನ್ನು ಬಳಕೆ ಮಾಡಲಾಗಿರುತ್ತದೆ. ಇದರಿಂದಾಗಿಯೇ ಇವು ತಿನ್ನಲು ರುಚಿಕರವಾಗಿರುತ್ತವೆ. ಆದರೆ, ಆರೋಗ್ಯದ ಮೇಲೆ ಇವುಗಳ ಪರಿಣಾಮ ಮಾತ್ರ ಭಯಾನಕವಾಗಿರುತ್ತದೆ. ಹೀಗಾಗಿ ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣ ಬಳಕೆಗೆ ಸರ್ಕಾರ ಬ್ರೇಕ್ ಹಾಕಿರುವುದು ಉತ್ತಮ ನಡೆಯಾಗಿದೆ. ಇಷ್ಟು ಮಾತ್ರವಲ್ಲ ಇನ್ನೂ ಅನೇಕ ಬಗೆಯ ರುಚಿಕಾರಕಗಳನ್ನು, ಕೃತಕ ಬಣ್ಣಗಳನ್ನೂ ಬಳಸಲಾಗುತ್ತಿದೆ. ಇತ್ತೀಚೆಗೆ ಆಹಾರದಲ್ಲಿ ಸನ್‌ಸೇಟ್ ಯೆಲ್ಲೋ, ಕಾರ್ಮೋಸಿನ್ ಮತ್ತು ಟಾರ್ಟ್ರಾಜಿನ್ ಇತ್ಯಾದಿ ರಾಸಾಯನಿಕಗಳನ್ನೂ ಕೂಡ ಬಳಕೆ ಮಾಡಲಾಗುತ್ತಿರುವುದು ಕಂಡುಬರುತ್ತಿದೆ. ಮುಖ್ಯವಾಗಿ ಸಂಸ್ಕರಿಸಿದ ಆಹಾರಗಳಲ್ಲಿ ಇವುಗಳನ್ನು ಬಳಕೆ ಮಾಡಲಾಗುತ್ತಿದೆ. ಇವುಗಳನ್ನೂ ಸರ್ಕಾರ ನಿಷೇಧಿಸಬೇಕಿದೆ.

ಈ ರೀತಿಯಾಗಿ ಹೊರಗಿನ ತಿಂಡಿಗಳನ್ನು ಸೇವಿಸುವ ಬದಲು ಪೌಷ್ಟಿಕಾಂಶ ಹೇರಳವಾಗಿರುವ ವಿವಿಧ ತಾಜಾ ತರಕಾರಿ, ಹಣ್ಣುಗಳನ್ನು ಸೇವಿಸುವುದು ಆರೋಗ್ಯಕ್ಕೆ ಉತ್ತಮ. ಆರೋಗ್ಯ ಪೂರಕವಾಗಿರುವ ಹಣ್ಣುಗಳು ಮತ್ತು ತರಕಾರಿಗಳು ಹೆಚ್ಚಿನ ಫೈಬರ್ ಹಾಗೂ ಕಡಿಮೆ ಕ್ಯಾಲೋರಿಯನ್ನು ಹೊಂದಿರುತ್ತವೆ. ಅಲ್ಲದೆ ಇವುಗಳಲ್ಲಿ ನೀರಿನ ಅಂಶ ಮತ್ತು ಫೈಬರ್ ಹೇರಳವಾಗಿರುತ್ತದೆ. ಇದರಿಂದ ಹೊಟ್ಟೆ ಬೇಗ ತುಂಬುತ್ತದೆ, ದೇಹದಲ್ಲಿ ಕೊಬ್ಬು ಕೂಡ ಸಂಗ್ರಹವಾಗುವುದಿಲ್ಲ. ಇದರಿಂದಾಗಿ ನಮ್ಮಲ್ಲಿ ಮುಂಚಿನಿಂದಲೂ ಬಳಕೆಯಲ್ಲಿರುವ ಆರೋಗ್ಯಕರ ತಿಂಡಿ, ಊಟಗಳನ್ನು ಮನೆಯಲ್ಲೇ ತಯಾರಿಸಿ ಸವಿಯುವುದರಿಂದಲೂ ರೋಗ, ರುಜಿನಗಳಿಂದ ದೂರವಿರುವುದು ನಮ್ಮ ಕೈಯಲ್ಲಿಯೇ ಇದೆಯಲ್ಲವೇ?

► ಸಂಪಾದಕರು

**2023-24ನೇ ಆರ್ಥಿಕ
ವರ್ಷದಲ್ಲಿ ಪರೋಕ್ಷ
ತೆರಿಗೆ ಸಂಗ್ರಹ ಏರಿಕೆ**

ನವದೆಹಲಿ : 2023-24ನೇ ಆರ್ಥಿಕ ವರ್ಷದಲ್ಲಿ ರೂ.14.84 ಲಕ್ಷ ಕೋಟಿ ಪರೋಕ್ಷ ತೆರಿಗೆ ಸಂಗ್ರಹಕ್ಕೆ ಪರಿಷ್ಕೃತ ಗುರಿ ನಿಗದಿಯಾಗಿತ್ತು. ಇದಕ್ಕಿಂತಲೂ ಹೆಚ್ಚು ತೆರಿಗೆ ಸಂಗ್ರಹವಾಗಿದೆ ಎಂದು ಕೇಂದ್ರ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ) ತಿಳಿಸಿದೆ.

ಸೀಮಾ ಹಾಗೂ ಅಬಕಾರಿ ಸುಂಕ ಒಳಗೊಂಡ ಪರೋಕ್ಷ ತೆರಿಗೆ ಸಂಗ್ರಹದಲ್ಲಿ ಏರಿಕೆಯಾಗಿದೆ ಎಂದು ಸಿಬಿಐಸಿ ಅಧ್ಯಕ್ಷ ಸಂಜಯ್‌ಕುಮಾರ್ ಅಗರ್ವಾಲ್ ಅವರು, ಕ್ಷೇತ್ರ ಅಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ ಮಾಹಿತಿ ನೀಡಿದ್ದಾರೆ. ಈ ಗುರಿ ಸಾಧನೆಯು ವೃತ್ತಿಪರತೆಯನ್ನಷ್ಟೇ ಪ್ರತಿಬಿಂಬಿಸುವುದಿಲ್ಲ. ಮಂಡಳಿಯ ಸಾಂಘಿಕ ಕೆಲಸಕ್ಕೆ ಕನ್ನಡಿ ಹಿಡಿದಿದೆ. ನಿಮ್ಮ ಈ ಅಮೂಲ್ಯ ಕೊಡುಗೆಗೆ ಆಭಾರಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.



ರೂ. 20.18 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ :

2023-24ನೇ ಆರ್ಥಿಕ ವರ್ಷದಲ್ಲಿ ರೂ.20.18 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹವಾಗಿದ್ದು, ಇದು ಹೊಸ ಮೈಲಿಗಲ್ಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.11.7ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಪರಿಷ್ಕೃತ ಕೇಂದ್ರ ಜಿಎಸ್‌ಟಿಯಲ್ಲಿ ಪರಿಹಾರ ಸೆಸ್ ರೂ.9.57 ಲಕ್ಷ ಕೋಟಿ, ಅಬಕಾರಿ ತೆರಿಗೆ ರೂ.3.08 ಲಕ್ಷ ಕೋಟಿ ಹಾಗೂ ಕಸ್ಟಮ್ಸ್ ಸುಂಕ ರೂ.2.19 ಲಕ್ಷ ಕೋಟಿ ಇದೆ ಎಂದು ವಿವರಿಸಿದ್ದಾರೆ.


ಸತತ ಏಳನೇ ಬಾರಿಗೆ ರೆಪೋ ದರ ಬದಲಾವಣೆ ಇಲ್ಲ : ಆರ್‌ಬಿಐ ಗವರ್ನರ್

ನವದೆಹಲಿ : ನಿರೀಕ್ಷೆಯಂತೆಯೇ ಸತತ ಏಳನೇ ಬಾರಿಗೆ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ಏಪ್ರಿಲ್ 3 ರಿಂದ ನಡೆದ ಆರ್‌ಬಿಐನ ಹಣಕಾಸು ನೀತಿ ಸಮಿತಿ ಅಥವಾ ಎಂಪಿಸಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಪತ್ರಿಕಾಗೋಷ್ಠಿಯಲ್ಲಿ ಎಂಪಿಸಿ ಸಭೆಯ ನಿರ್ಧಾರಗಳನ್ನು ಪ್ರಕಟಿಸಿದ್ದು, ಸತತ ಏಳನೇ ಬಾರಿ ರೆಪೋ ದರ ಬದಲಾವಣೆ ಆಗಿಲ್ಲ. ಹಾಗೆಯೇ, ಹಣದ ಹರಿವು ಸಂಕುಚಿತಗೊಳಿಸುವ ಕ್ರಮವನ್ನೂ (Withdrawal of Accommodation) ಆರ್‌ಬಿಐ ಮುಂದುವರಿಸುತ್ತಿರುವುದನ್ನು ತಿಳಿಸಿದ್ದಾರೆ.

ಎಂಪಿಸಿ ಸಭೆಯಲ್ಲಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನೂ ಸೇರಿ ಭಾಗವಹಿಸಿದ್ದ 6 ಮಂದಿ ಪೈಕಿ ಐವರು ರೆಪೋ ದರ ಯಥಾಸ್ಥಿತಿ ಮುಂದುವರಿಸಲು ಒಲವು ತೋರಿದರೆನ್ನಲಾಗಿದೆ. 5:1 ಮತಗಳು ಈ ನಿರ್ಧಾರದ ಪರವಾಗಿ ಬಂದಿದೆ. ಇದರೊಂದಿಗೆ ಕಳೆದ ಒಂದು ವರ್ಷದಿಂದ ಇರುವ ಶೇ. 6.5ರ ಬಡ್ಡಿದರವೇ ಮುಂದುವರಿಯಲಿದೆ.

ನಿರೀಕ್ಷಿತ ನಿರ್ಧಾರ : ವಿವಿಧ ಆರ್ಥಿಕ ತಜ್ಞರು ಮತ್ತು ರೇಟಿಂಗ್ ಏಜೆನ್ಸಿಗಳು ಆರ್‌ಬಿಐ ಈ ಬಾರಿಯೂ ರೆಪೋ ದರದಲ್ಲಿ ಬದಲಾವಣೆ ಮಾಡದಿರಬಹುದು ಎಂದು ನಿರೀಕ್ಷಿಸಿದ್ದವು.

ತರಕಾರಿ ಬೆಲೆ ಬಗ್ಗೆ ಈಗಲೇ ಹೇಳಲಾಗದು : ದೇಶಾದ್ಯಂತ ಬಿಸಿಲ ಧಗೆ ಹೆಚ್ಚಾಗಿದೆ. ಹಾಗೆಂದು ಬೇಸಿಗೆ ತಾಪಮಾನದಿಂದ ಗೋಧಿ ಬೆಲೆ ಮೇಲೆ ಪರಿಣಾಮ ಬೀರುವುದಿಲ್ಲ. ತರಕಾರಿ ಬೆಲೆಯನ್ನು ಗಮನಿಸುತ್ತಿರಬೇಕಾಗುತ್ತದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ. ಏಪ್ರಿಲ್ ನಿಂದ ಜೂನ್ ತಿಂಗಳವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಮತ್ತು ಉಷ್ಣ ಬಿಸಿ ಅಲೆ ವಾತಾವರಣದಲ್ಲಿ ಏರಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆರ್‌ಬಿಐ ಗವರ್ನರ್ ಈ ಹೇಳಿಕೆ ನೀಡಿದ್ದಾರೆ.



ತ್ಯಾಮಾಸಿಕ ವಿತ್ತೀಯ ವರದಿಯನ್ನು ಪ್ರಕಟಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರಿಂದ ಎದುರಾದ ಪ್ರಶ್ನೆಗೆ ಉತ್ತರಿಸಿದ ಅವರು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ ಉಂಟಾಗಬಹುದು ಎಂದು ಹವಾಮಾನ ಇಲಾಖೆಯ ವರದಿ ಹೇಳುತ್ತಿದೆ. ಏಪ್ರಿಲ್‌ನಿಂದ ಜೂನ್ ವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಉಂಟಾಗಬಹುದು. ಆಹಾರ ಬೆಳೆಗಳ ಮೇಲೆ ಇದು ಯಾವ ರೀತಿ ಪರಿಣಾಮ ಬೀರಬಹುದು ಎಂದು ನೋಡಬೇಕಿದೆ ಎಂದರು.

ಗೋಧಿ ಬೆಳೆ ದೇಶಾದ್ಯಂತ ಇರುವುದರಿಂದ ಉಷ್ಣ ಹವೆ ಇದರ ಬೆಲೆ ಮೇಲೆ ಪರಿಣಾಮ ಬೀರುವುದಿಲ್ಲ. ಆದರೆ ತರಕಾರಿ ಬೆಲೆಗಳ ಬಗ್ಗೆ ಹೇಳಲು ಸಾಧ್ಯವಿಲ್ಲ. ಗೋಧಿ ಬೆಳೆಗೆ ಸಂಬಂಧಪಟ್ಟಂತೆ ಬೆಳೆ ಕಟಾವು ಈಗ ಮುಗಿದಿದೆ. ಭಾರತದ ಕೇಂದ್ರ ಭಾಗದಲ್ಲಿ, ಕೆಲವು ಭಾಗಗಳನ್ನು ಹೊರತುಪಡಿಸಿ ಬೇರೆ ಕಡೆಗಳಲ್ಲಿ ಮುಕ್ತಾಯವಾಗಿದೆ. ಎರಡು ವರ್ಷಗಳ ಹಿಂದೆ ತಾಪಮಾನ ಹೆಚ್ಚಾಗಿದ್ದಾಗ ಆದಂತೆ ಈ ವರ್ಷ ಗೋಧಿ ಬೆಳೆ ಮೇಲೆ ಪರಿಣಾಮ ಬೀರಲು ಸಾಧ್ಯವಿಲ್ಲ ಎಂದರು.

ಜಿಡಿಪಿ ಶೇ.7ರಷ್ಟು ಪ್ರಗತಿ ನಿರೀಕ್ಷೆ

2024-25ನೇ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆಯು ಶೇ.7ರಷ್ಟು ಪ್ರಗತಿ ಕಾಣಲಿದೆ ಎಂದು ಆರ್‌ಬಿಐ ಅಂದಾಜಿಸಿದೆ. 2023-24ನೇ ಆರ್ಥಿಕ ವರ್ಷದಲ್ಲಿ ಜಿಡಿಪಿಯು ಶೇ.7.6ರಷ್ಟು ದಾಖಲಾಗಲಿದೆ ಎಂದು ಹೇಳಿದೆ. ಈ ಬಾರಿ ಮುಂಗಾರು ಸಾಮಾನ್ಯವಾಗಿರಲಿದ್ದು, ಹಣದುಬ್ಬರದ ಒತ್ತಡ ತಗ್ಗಲಿದೆ. ತಯಾರಿಕಾ ಮತ್ತು ಸೇವಾ ವಲಯಗಳ ಬೆಳವಣಿಗೆ ವೇಗವು ಸುಸ್ಥಿರವಾಗಿರಲಿದೆ. ಇದು ದೇಶದ ಆರ್ಥಿಕ ವ್ಯವಸ್ಥೆಯ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಕೃಷಿ ಮತ್ತು ಗ್ರಾಮೀಣ ಚಟುವಟಿಕೆಗಳು ಸದೃಢವಾಗಿರಲಿವೆ. ಖಾರೀಫ್ ಅವಧಿಯಲ್ಲೂ ಫಸಲು ಸುಧಾರಿಸಲಿದೆ. ಗ್ರಾಮೀಣ ಪ್ರದೇಶದಲ್ಲಿನ ಬೇಡಿಕೆ ಹೆಚ್ಚಳ ಹಾಗೂ ಬಳಕೆಗೆ ಉತ್ತೇಜನ ಸಿಗಲಿದ್ದು, ಅರ್ಥ ವ್ಯವಸ್ಥೆಗೆ ನೆರವಾಗಲಿದೆ ಎಂದಿದ್ದಾರೆ.

ಸಿಮೆಂಟ್ ಉತ್ಪಾದನೆಯು ಚೇತರಿಕೆ ಕಾಣಲಿದೆ. ಉಕ್ಕಿನ ಬಳಕೆ ಮತ್ತು ಉತ್ಪಾದನೆಯೂ ಸದೃಢವಾಗಿರಲಿದೆ. ಬಂಡವಾಳ ಸರಕುಗಳ ಆಮದು ಬಲಗೊಳ್ಳಲಿದೆ. ಇದು ಹೂಡಿಕೆ ಚಕ್ರದ ಸುಗಮ ಚಾಲನೆಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.



ಪಟ್ಟಣ ಸಹಕಾರ ಬ್ಯಾಂಕುಗಳ ರಾಜ್ಯಮಟ್ಟದ ತರಬೇತಿ, ವಿಚಾರ ಸಂಕಿರಣಗಳ ಕಿರುಹೊತ್ತಿಗೆ ಬಿಡುಗಡೆ



ಮಹಾಮಂಡಳದ ಉಪಾಧ್ಯಕ್ಷರಾದ ಶ್ರೀ ಬಿ.ಎಸ್. ಪರಮಶಿವಯ್ಯನವರು ಮತ್ತು ಮಹಾಮಂಡಳದ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರೆ ರವರು ಪಟ್ಟಣ ಸಹಕಾರ ಬ್ಯಾಂಕುಗಳಿಗೆ 1ನೇ ಏಪ್ರಿಲ್ 2024 ರಿಂದ 31ನೇ ಮಾರ್ಚ್ 2025ರವರೆಗೆ ಏರ್ಪಡಿಸಲಿರುವ ರಾಜ್ಯಮಟ್ಟದ ತರಬೇತಿ ಮತ್ತು ವಿಚಾರ ಸಂಕಿರಣಗಳ ಕಿರುಹೊತ್ತಿಗೆಯನ್ನು ಬಿಡುಗಡೆಗೊಳಿಸಿದರು. ಸದರಿ ಕಿರು ಹೊತ್ತಿಗೆಯನ್ನು ರಾಜ್ಯದ ಎಲ್ಲಾ ಪಟ್ಟಣ ಸಹಕಾರ ಬ್ಯಾಂಕುಗಳಿಗೆ ಕಳುಹಿಸಿಕೊಡಲಾಗಿದೆ.

ಪಟ್ಟಣ ಸಹಕಾರ ಬ್ಯಾಂಕುಗಳ ಹಣಕಾಸಿನ ಪರಿಸ್ಥಿತಿಯ ಪಕ್ಷಿನೋಟ

ದಿ ಶಿವಮೊಗ್ಗ ಅರೆಕಾನಟ್ ಮಂಡಿ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಲಿ., ಶಿವಮೊಗ್ಗ ದಿನಾಂಕ : 31.03.2024ಕ್ಕೆ	
ವಿವರಗಳು	ರೂ.ಲಕ್ಷಗಳಲ್ಲಿ
ಷೇರು ಬಂಡವಾಳ	382.44
ಠೇವಣಿಗಳು	14,329.32
ಸಾಲ ಮತ್ತು ಮುಂಗಡ	9928.45
ಹೂಡಿಕೆಗಳು	5,065.29
ದುಡಿಯುವ ಬಂಡವಾಳ	17,143.37
ನಿವ್ವಳ ಲಾಭ	323.59

ಶ್ರೀ ಚನ್ನಬಸವಸ್ವಾಮಿ ಸೌಹಾರ್ದ ಸಹಕಾರಿ ಬ್ಯಾಂಕ್ ಲಿ., ಗಂಗಾವತಿ ದಿನಾಂಕ : 31.03.2024ಕ್ಕೆ	
ವಿವರಗಳು	ರೂ. ಕೋಟಿಗಳಲ್ಲಿ
ಠೇವಣಿಗಳು	72.58
ಸಾಲ ಮತ್ತು ಮುಂಗಡ	49.57
ದುಡಿಯುವ ಬಂಡವಾಳ	91.77
ಹೂಡಿಕೆಗಳು	31.72
ನಿವ್ವಳ ಲಾಭ	1.63

ರೂ.2 ಸಾವಿರ ಮುಖ ಬೆಲೆಯ ಶೇ.97.69ರಷ್ಟು ನೋಟು ವಾಪಸ್

ಮುಂಬಯಿ : ರೂ.2 ಸಾವಿರ ಮುಖ ಬೆಲೆಯ ಶೇ.97.69ರಷ್ಟು ನೋಟುಗಳು ಬ್ಯಾಂಕುಗಳಿಗೆ ಮರಳಿದ್ದು, ಇನ್ನೂ ರೂ. 8,202ಕೋಟಿ ಮೌಲ್ಯದ ನೋಟುಗಳು ಸಾರ್ವಜನಿಕರ ಬಳಿ ಇವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. ಒಟ್ಟು ರೂ.3,56ಲಕ್ಷ ಕೋಟಿ ಮೌಲ್ಯದ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ 2023ರ ಮೇ 19ರಂದು ಆರ್‌ಬಿಐ ಘೋಷಿಸಿತ್ತು.

ಬ್ಯಾಂಕ್‌ಗಳಲ್ಲಿ ಠೇವಣಿ ಇಡಲು ಹಾಗೂ ಬೇರೆ ಮುಖಬೆಲೆಯ ನೋಟುಗಳೊಂದಿಗೆ ಬದಲಾಯಿಸಿಕೊಳ್ಳುವುದಕ್ಕೆ ಆರ್‌ಬಿಐನ 19 ಪ್ರಾದೇಶಿಕ ಕಚೇರಿಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಂಚೆ ಮೂಲಕವೂ ಈ ಪ್ರಾದೇಶಿಕ ಕಚೇರಿಗಳಿಗೆ ನೋಟುಗಳನ್ನು ಕಳುಹಿಸಿ ಬದಲಾಯಿಸಿಕೊಳ್ಳಬಹುದಾಗಿದೆ.



ಭಾರತದ ಜಿಡಿಪಿ 8% ಏರಿಕೆ ಕಾಣಲಿದೆ ಎಂದು ನಾವು ಹೇಳಿಲ್ಲ: ಐಎಂಎಫ್!

ವಾಷಿಂಗ್ಟನ್ : ಭಾರತದ ಆರ್ಥಿಕ ಬೆಳವಣಿಗೆ ಕುರಿತಂತೆ ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಕಾರ್ಯನಿರ್ವಾಹಕ ನಿರ್ದೇಶಕ ಕೃಷ್ಣಮೂರ್ತಿ ಸುಬ್ರಮಣಿಯನ್ ನೀಡಿರುವ ಹೇಳಿಕೆ ವೈಯಕ್ತಿಕ. ಅದು ಐಎಂಎಫ್‌ನ ಅಧಿಕೃತ ಹೇಳಿಕೆಯಲ್ಲ ಎಂದು ಐಎಂಎಫ್ ವಕ್ತಾರೆ ಜೂಲಿ ಕೊಜಾಕ್ ಹೇಳಿದ್ದಾರೆ.

ಈ ಮೂಲಕ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರ ಹೇಳಿಕೆಯಿಂದ ಅಂತರರಾಷ್ಟ್ರೀಯ ಹಣಕಾಸು ನಿಧಿ ಅಂತರ ಕಾಯ್ದುಕೊಂಡಿದೆ. "ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರ ಉತ್ತಮ ಆರ್ಥಿಕ ನೀತಿಗಳನ್ನು ರೂಪಿಸಿದ್ದು, ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಇನ್ನಷ್ಟು ಸುಧಾರಣೆಗಳನ್ನು ಮಾಡಿದರೆ, 2047ರ ತನಕ ಭಾರತದ ಜಿಡಿಪಿ ದರ ಶೇ. 8ರಷ್ಟಿರಲಿದೆ," ಎಂದು ಕೃಷ್ಣಮೂರ್ತಿ ಸುಬ್ರಮಣಿಯನ್ ಅವರು ಇತ್ತೀಚೆಗೆ ಹೇಳಿಕೆ ನೀಡಿದ್ದರು. ಇದು ತೀವ್ರ ಚರ್ಚೆಗೆ ಒಳಗಾಗಿತ್ತು.

ಇದಕ್ಕೆ ಪ್ರತಿಕ್ರಿಯಿಸಿರುವ ಐಎಂಎಫ್ ವಕ್ತಾರೆ ಜೂಲಿ ಕೊಜಾಕ್, "ಕೃಷ್ಣಮೂರ್ತಿ ಸುಬ್ರಮಣಿಯನ್ ಅವರು ಐಎಂಎಫ್‌ನಲ್ಲಿ ಭಾರತವನ್ನಷ್ಟೇ ಪ್ರತಿನಿಧಿಸುತ್ತಾರೆ. ಅವರ ಹೇಳಿಕೆಯು ಅಂತರರಾಷ್ಟ್ರೀಯ ಹಣಕಾಸು ನಿಧಿಯ ನೀತಿ ಮತ್ತು ಧೋರಣೆಗಳನ್ನು ಪ್ರತಿಬಿಂಬಿಸುವುದಿಲ್ಲ. ಕಾರ್ಯಕಾರಿ ಮಂಡಳಿಯ ಕಾರ್ಯ ನಿರ್ವಾಹಕ ನಿರ್ದೇಶಕರು ಆಯಾ ರಾಷ್ಟ್ರಗಳನ್ನಷ್ಟೇ ಪ್ರತಿನಿಧಿಸುತ್ತಾರೆ. ಶೀಘ್ರದಲ್ಲೇ ವಿಶ್ವ ಆರ್ಥಿಕತೆಯ ಮುನ್ನೋಟದ ವರದಿಯನ್ನು ಪರಿಷ್ಕರಿಸಿ ಪ್ರಕಟಿಸಲಾಗುತ್ತದೆ," ಎಂದು ತಿಳಿಸಿದ್ದಾರೆ.



ಎಟಿಎಂನಿಂದ ಭಾರದ ಹಣ, ಎಸ್‌ಬಿಐ ಮತ್ತು ಕೆನರಾ ಬ್ಯಾಂಕುಗಳಿಗೆ ದಂಡ



ಬೆಂಗಳೂರು : ಎಟಿಎಂ ಯಂತ್ರದಿಂದ ಹಣ ವಿತರಣೆ ಆಗಿದೆಯೋ, ಇಲ್ಲವೋ ಎಂದು ತಿಳಿಯಲು ಎಟಿಎಂ ಕಿಯೋಸ್ಕ್‌ನಲ್ಲಿರುವ ಸಿಸಿ ಕ್ಯಾಮೆರಾ ವಿಡಿಯೋವನ್ನು ಬ್ಯಾಂಕ್ ಅಧಿಕಾರಿಗಳು ಪರಿಶೀಲಿಸಿದ್ದರೆ ಸಮಸ್ಯೆ ಪರಿಹಾರವಾಗುತ್ತಿತ್ತು ಎಂದು ಬೆಂಗಳೂರು ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆ ಹೇಳಿದೆ.

ಎಟಿಎಂ ಯಂತ್ರದಿಂದ ಹಣ ಬಾರದೇ ಇದ್ದರೂ ಖಾತೆಯಿಂದ ರೂ.10,000 ಕಡಿತವಾಗಿದ್ದ ಹಿನ್ನೆಲೆಯಲ್ಲಿ ಗ್ರಾಹಕರೊಬ್ಬರು ಸಲ್ಲಿಸಿದ್ದ ಪರಿಹಾರ ಅರ್ಜಿಯ ವಿಚಾರಣೆ ನಡೆಸಿದ ವೇದಿಕೆ, ಎಸ್‌ಬಿಐ ಮತ್ತು ಕೆನರಾ ಬ್ಯಾಂಕ್‌ಗಳು ಜಂಟಿಯಾಗಿ ರೂ.15,000 ಪರಿಹಾರ ಮತ್ತು ಗ್ರಾಹಕನ ರೂ.10,000 ಮರುಪಾವತಿ ಮಾಡಬೇಕು ಎಂದು ಆದೇಶ ನೀಡಿದೆ.

ನಗರದ ಜಕ್ಕೂರು ನಿವಾಸಿ ಪದ್ಮಮ್ಮ ಎಂಬುವರ ಕಾರ್ಡ್ ಬಳಸಿ ಅವರ ಪತಿ ಕೆನರಾ ಬ್ಯಾಂಕ್ ಎಟಿಎಂನಲ್ಲಿ 2022ರ ಡಿ.5 ರಂದು ರೂ.10,000 ವಿತರಣೆ ಮಾಡಲು ಪ್ರಯತ್ನಿಸಿದ್ದರು. ವಹಿವಾಟು ನಿರಾಕರಿಸಲಾಗಿದೆ ಎಂದು ಯಂತ್ರದಿಂದ ಚೀಟಿ ಬಂದಿತ್ತು. ಕೆಲವು ದಿನಗಳ ಬಳಿಕ ಪಾಸ್‌ಬುಕ್ ಎಂಟ್ರಿ ಮಾಡಿಸಿದಾಗ ರೂ.10,000 ಕಡಿತವಾಗಿರುವುದು ಗೊತ್ತಾಗಿದೆ.

ಈ ಹಿನ್ನೆಲೆಯಲ್ಲಿ ವಹಿವಾಟು ನಿರಾಕರಣೆಯ ಚೀಟಿ ಸಹಿತ ಬ್ಯಾಂಕ್‌ನ ಅಧಿಕಾರಿಗಳು ಮತ್ತು ಒಂಬುಡ್ಸಮನ್‌ಗೆ ಪದ್ಮಮ್ಮ ಮರುಪಾವತಿ ಕೋರಿ ದೂರು ನೀಡಿದ್ದರು. ಮರುಪಾವತಿ ಆಗದ ಕಾರಣ ಗ್ರಾಹಕರ ವೇದಿಕೆಗೆ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ವೇಳೆ, ಹಣ ವಿತರಣೆ ಆಗಿರುವ ಕುರಿತು ನಮ್ಮ ಬಳಿ ಕಂಪ್ಯೂಟರ್ ದಾಖಲೆ ಇವೆ. ಎಟಿಎಂ ಮಾನಿಟರಿಂಗ್ ಸೆಲ್‌ನಲ್ಲೂ ವಹಿವಾಟು ಯಶಸ್ವಿ ಆಗಿರುವುದು ಕಂಡು ಬಂದಿದೆ. ಹೀಗಾಗಿ ಪರಿಹಾರ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಕೆನರಾ ಬ್ಯಾಂಕ್ ಪ್ರತಿನಿಧಿ ವಾದಿಸಿದ್ದರು.

ಅರ್ಜಿದಾರರು ಘಟನೆ 90 ದಿನಗಳ ಒಳಗಾಗಿಯೇ ದೂರು ನೀಡಿದ್ದಾರೆ. ಹೀಗಾಗಿ, ಎರಡೂ ಬ್ಯಾಂಕ್‌ನ ಅಧಿಕಾರಿಗಳು ಪರಸ್ಪರ ಸಹಯೋಗದಲ್ಲಿ ಎಟಿಎಂ ಕಿಯೋಸ್ಕ್‌ನಲ್ಲಿರುವ ಸಿಸಿ ಕ್ಯಾಮೆರಾ ವಿಡಿಯೋ ಪರಿಶೀಲಿಸಿದ್ದರೆ ಸಮಸ್ಯೆ ಬಗೆಹರಿಯುತ್ತಿತ್ತು. ಆದರೆ, ಏಕೆ ನೋಡಲಿಲ್ಲ ಎಂಬುದು ಅವರಿಗೇ ಗೊತ್ತು. ಇನ್ನು ಗ್ರಾಹಕನೇ ವಿಡಿಯೋ ಪರಿಶೀಲಿಸಲು ಅರ್ಜಿ ಸಲ್ಲಿಸಬೇಕು ಎಂಬುದನ್ನು ನಿರೀಕ್ಷಿಸಲಾಗದು. ಎರಡೂ ಬ್ಯಾಂಕ್‌ಗಳ ಸೇವೆಯಲ್ಲಿ ಲೋಪವಾಗಿದೆ ಎಂದು ಅಭಿಪ್ರಾಯಪಟ್ಟ ವೇದಿಕೆ, ಪರಿಹಾರಕ್ಕೆ ಆದೇಶ ನೀಡಿದೆ.

ಆರ್‌ಬಿಐ 90ವರ್ಷ ನಾಣ್ಯ ಲೋಕಾರ್ಪಣೆ

ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್‌ನ 90ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಪ್ರಧಾನಮಂತ್ರಿ ನರೇಂದ್ರ ಮೋದಿ ಇತ್ತೀಚೆಗೆ 90 ರೂಪಾಯಿಯ ವಿಶೇಷ ನಾಣ್ಯವನ್ನು ಲೋಕಾರ್ಪಣೆ ಮಾಡಿದರು.

ಆರ್‌ಬಿಐನ 9 ದಶಕಗಳ ಇತಿಹಾಸ ಹಾಗೂ ಸಂಸ್ಕೃತಿಯ ಸಂಕೇತವಾದ ಈ ವಿಶೇಷವಾದ ನಾಣ್ಯ ಶೇ.99.99 ಶುದ್ಧ ಬೆಳ್ಳಿಯಿಂದ ತಯಾರಿಸಿದ್ದಾಗಿದ್ದು, 40 ಗ್ರಾಮ್ ತೂಕವಿದೆ. ಆರ್‌ಬಿಐ ಲೋಗೋ, ಆರ್‌ಬಿಐ@90 ಬರಹವೂ ಇದೆ. ರಾಷ್ಟ್ರಾಂಧನದಲ್ಲಿರುವ ಸಿಂಹ, ಅಶೋಕಸ್ತಂಭ, ದೇವನಾಗರಿ ಲಿಪಿಯಲ್ಲಿ ಬರೆದ “ಸತ್ಯಮೇವ ಜಯತೇ” ಎಂಬ ಬರಹವನ್ನೂ ಒಳಗೊಂಡಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹಾಗೂ ಇತರ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



ಜನವರಿಯಲ್ಲಿ 8.7 ಟನ್ ಗೋಲ್ಡ್ ಖರೀದಿಸಿದ ಆರ್‌ಬಿಐ

ನವದೆಹಲಿ : ಚಿನ್ನದ ದರವು ಕೆಲವು ಸಮಯದಿಂದ ದಾಖಲೆಯ ಗರಿಷ್ಠ ಮಟ್ಟದಲ್ಲಿ ಏರುತ್ತಿದೆ ಎಂದು ನಮಗೆಲ್ಲ ತಿಳಿದಿದೆ. ಈ ನಡುವೆ ಭಾರತವೂ ಇದನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸುತ್ತಿದೆ. ನೀವು ಕಳೆದ ಎರಡು ವರ್ಷಗಳನ್ನು ನೋಡಿದರೆ ಹತ್ತಿಯ ಇತ್ತೀಚಿನ ಸಂಗ್ರಹವು ಹಿಂದೆಂದಿಗಿಂತಲೂ ಹೆಚ್ಚಾಗಿದೆ ಎಂಬುದು ಗಮನಾರ್ಹವಾಗಿದೆ.

ಈ ಚಿನ್ನದ ನಿಕ್ಷೇಪದಲ್ಲಿ ಭಾರಿ ಹೆಚ್ಚಳವು ವಿದೇಶಿ ವಿನಿಮಯ ಮೀಸಲು ವಿಸ್ತರಣೆಯ ಭಾಗವಾಗಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ. ಹಾಗಿದ್ದರೆ, ಆದರೆ ಅದನ್ನು ಎಷ್ಟು ಪ್ರಮಾಣದಲ್ಲಿ ಖರೀದಿಸಲಾಗುತ್ತಿದೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಚಿನ್ನದ ನಿಕ್ಷೇಪಗಳ ಮೌಲ್ಯ ಹೆಚ್ಚುತ್ತಿದೆ ಎಂದು ಅವರು ಹೇಳಿದರು.

ಅಧಿಕೃತ ಅಂಕಿಅಂಶಗಳ ಪ್ರಕಾರ ಮಾರ್ಚ್ 2022ರ ವೇಳೆಗೆ ಭಾರತದಲ್ಲಿ ವಿದೇಶಿ ವಿನಿಮಯ ಮೀಸಲು ಚಿನ್ನದ ಮೌಲ್ಯ 51.487 ಬಿಲಿಯನ್ ಡಾಲರ್. ನೀವು ಅದನ್ನು ಭಾರತೀಯ ಕರೆನ್ಸಿಯಲ್ಲಿ ನೋಡಿದರೆ, ಅದು ರೂ. 4.25 ಲಕ್ಷ ಕೋಟಿಗೂ ಹೆಚ್ಚು. ಮಾರ್ಚ್ 2023 ರ ವೇಳೆಗೆ, ಇದು ಇನ್ನೂ 6 ಬಿಲಿಯನ್ ಡಾಲರ್ ಹೆಚ್ಚಾಗಿದೆ. ಇತ್ತೀಚಿನ ವರ್ಷಗಳಲ್ಲಿ, ಇದು ಇನ್ನೂ ಹೆಚ್ಚಾಗಿದೆ ಎನ್ನಲಾಗಿದೆ. ಈ ವರ್ಷದ ಜನವರಿಯಲ್ಲಿ ಆರ್‌ಬಿಐ 8.7 ಟನ್ ಚಿನ್ನವನ್ನು ಖರೀದಿಸಿತ್ತು. (ಒಂದು ಟನ್ ಎಂದರೆ ಸಾವಿರ ಕಿಲೋ ಆಗಿದೆ). ಇದರರ್ಥ ಒಂದು ತಿಂಗಳಲ್ಲಿ 8,000 ಕೆಜಿಗೂ ಹೆಚ್ಚು ಚಿನ್ನವನ್ನು ಖರೀದಿಸಲಾಗಿದೆ. ಕಳೆದ ಎರಡು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ಮಟ್ಟದಲ್ಲಿ ಖರೀದಿಸಲಾಗಿದೆ. ವರ್ಲ್ಡ್ ಗೋಲ್ಡ್ ಕೌನ್ಸಿಲ್ (ಡಬ್ಲ್ಯುಜಿಸಿ-ವರ್ಲ್ಡ್ ಗೋಲ್ಡ್ ಕೌನ್ಸಿಲ್) ವರದಿಯ ಪ್ರಕಾರ, ಜನವರಿ ಅಂತ್ಯದ ವೇಳೆಗೆ ಆರ್‌ಬಿಐನಲ್ಲಿ ಚಿನ್ನದ ಮೀಸಲು 812.3



ಟನ್‌ಗಳಿಗೆ ತಲುಪಿದೆ. ಇದು ಕಿಲೋಗಳಲ್ಲಿ 8,12,000 ಕೆ.ಜಿ. ಹಿಂದಿನ ತಿಂಗಳಲ್ಲಿ ಇದು 803.58 ಟನ್ ಆಗಿತ್ತು.

ವಿದೇಶಿ ವಿನಿಮಯ ಮೀಸಲು ದಾಖಲೆಯ ಮಟ್ಟದಲ್ಲಿ: ಇದೇ ಅವಧಿಯಲ್ಲಿ ಭಾರತದ ವಿದೇಶಿ ವಿನಿಮಯ ಮೀಸಲು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ. ಸಾಲ ನೀತಿಯನ್ನು ಪರಿಶೀಲಿಸುವ ನಿರ್ಧಾರಗಳನ್ನು ದಾಸ್ ಶುಕ್ರವಾರ ಪ್ರಕಟಿಸಿದರು. ಮಾರ್ಚ್ 29 ರ ಹೊತ್ತಿಗೆ, ವಿದೇಶಿ ವಿನಿಮಯ ಮೀಸಲು 645.6 ಬಿಲಿಯನ್ ಡಾಲರ್ ತಲುಪಿದೆ. ಭವಿಷ್ಯದಲ್ಲಿ ನೀವು ಡಾಲರ್ ಮೇಲೆ ಹೆಚ್ಚು ಖರ್ಚು ಮಾಡಬೇಕಾದರೆ, ಇಂತಹ ಅಪಘಾತಗಳನ್ನು ಎದುರಿಸಲು ನಾವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಅವರು ಹೇಳಿದರು. ಇದರ ಭಾಗವಾಗಿ, ಕಳೆದ ನಾಲ್ಕೈದು ವರ್ಷಗಳಿಂದ ವಿದೇಶಿ ವಿನಿಮಯ ಸಂಗ್ರಹವನ್ನು ಹೆಚ್ಚಿಸುವತ್ತ ಗಮನ ಹರಿಸಲಾಗಿದೆ ಎಂದು ಅವರು ಹೇಳಿದರು.

ನಿಮ್ಮ ಪ್ರಶ್ನೆ ನಮ್ಮ ಉತ್ತರ

» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.



ಇದುವರೆಗೆ ಬ್ಯಾಂಕು ಸಾಲಗಾರರಿಗೆ ದಂಡ ಬಡ್ಡಿಯನ್ನು ವಿಧಿಸುತ್ತಿತ್ತು. ಇನ್ನು ಮುಂದೆ ದಂಡ ಬಡ್ಡಿಗೆ ಬದಲಾಗಿ ದಂಡ ಶುಲ್ಕವನ್ನು ವಿಧಿಸಬೇಕೆಂದು ಭಾರತೀಯ ರಿಜರ್ವ್ ಬ್ಯಾಂಕು ಸೂಚಿಸಿದೆ. ಈ ಬಗ್ಗೆ ನಮಗೆ ಹಲವು ಪ್ರಶ್ನೆಗಳಿವೆ. ದಯವಿಟ್ಟು ನಮ್ಮ ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರ ನೀಡಬೇಕೆಂದು ಕೋರಿಕೆ.

– ಶಿವ ಸಹಕಾರ ಬ್ಯಾಂಕ್ ಲಿ., ಶಿಕಾರಿಪುರ.

01. ದಂಡ ಬಡ್ಡಿಗೆ ಬದಲಾಗಿ ದಂಡ ಶುಲ್ಕ ವಿಧಿಸುವ ಮಾರ್ಗಸೂಚಿ ಯಾವ ದಿನದಿಂದ ಜಾರಿಗೆ ಬರುತ್ತದೆ.

ಉತ್ತರ: ಈಗಾಗಲೇ ನೀಡಿರುವ ಸಾಲಗಳಿಗೆ ದಂಡಶುಲ್ಕ ವಿಧಿಸಬಹುದೆಂಬ ಮಾರ್ಗಸೂಚಿ ಜನವರಿ 1, 2024 ರಿಂದ ಜಾರಿಗೆ ಬರಬೇಕಾಗಿತ್ತು. ರಿಜರ್ವ್ ಬ್ಯಾಂಕು ಈ ಗಡುವನ್ನು ಜೂನ್ 30, 2024ರವರೆಗೆ ವಿಸ್ತರಿಸಿದೆ. ಆದ್ದರಿಂದ ಈಗಾಗಲೇ ನೀಡಿದ ಸಾಲಗಳ ಸಮೀಕ್ಷೆ ಏಪ್ರಿಲ್ 1, 2024 ರಿಂದ ಪ್ರಾರಂಭವಾಗಿ ಜೂನ್ 30, 2024ರ ಒಳಗೆ ಮುಗಿಯಬೇಕು ಮತ್ತು ಹೊಸ ಮಾರ್ಗಸೂಚಿ ಜಾರಿಗೆ ಬರಬೇಕು. ಆದರೆ, ಏಪ್ರಿಲ್ 1, 2024 ರಿಂದ ನೀಡಲಾದ ಸಾಲಗಳಿಗೆ ಹೊಸ ಮಾರ್ಗಸೂಚಿ ತಕ್ಷಣದಿಂದ ಜಾರಿಗೆ ಬರುತ್ತದೆ.

02. “ದಂಡ ಬಡ್ಡಿ” ಮತ್ತು “ದಂಡ ಶುಲ್ಕ”ಗಳಲ್ಲಿ ಇರುವ ವ್ಯತ್ಯಾಸವೇನು?

ಉತ್ತರ: ದಂಡ ಬಡ್ಡಿಯನ್ನು ಪಾವತಿಸದಿದ್ದರೆ ಅದರ ಮೇಲೆ ಚಕ್ರಬಡ್ಡಿ ವಿಧಿಸಬಹುದಾಗಿತ್ತು. ಆದರೆ ದಂಡ ಶುಲ್ಕದ ಮೇಲೆ ಚಕ್ರಬಡ್ಡಿ ವಿಧಿಸುವಂತಿಲ್ಲ.

ಇದೊಂದು ಬದಲಾವಣೆ ಹೊರತುಪಡಿಸಿ ಬೇರೆ ಪ್ರಮುಖ ವ್ಯತ್ಯಾಸಗಳಿಲ್ಲ.

03. ಸಾಲದ ಮೊತ್ತ ಎಷ್ಟೇ ಇದ್ದರೂ ದಂಡ ಶುಲ್ಕದ ಪ್ರಮಾಣ ಒಂದೇ ಇರಬೇಕೆ?

ಉತ್ತರ : ದಂಡ ಶುಲ್ಕದ ಪ್ರಮಾಣ ಸಾಲದ ಮೊತ್ತವನ್ನು ಅವಲಂಬಿಸಿಲ್ಲ. ದಂಡ ಮೊತ್ತವನ್ನು ಬಾಕಿ ಇರುವ ಸಾಲದ ಕಂತುಗಳ ಮೇಲೆ ವಿಧಿಸಲಾಗುವುದೇ ಹೊರತು ಒಟ್ಟು ಸಾಲದ ಮೊತ್ತದ ಮೇಲಲ್ಲ. ದಂಡ ಶುಲ್ಕವು ತೀರಿಸಬೇಕಾದ ಕಂತುಗಳ ಮೊತ್ತಕ್ಕೆ ಅನುಗುಣವಾಗಿರುತ್ತದೆ. ದಂಡ ಬಡ್ಡಿಯು ಶೇ.2ರಷ್ಟಿದ್ದರೆ ದಂಡ ಶುಲ್ಕವನ್ನು ಕೂಡಾ ಶೇ.2ರಷ್ಟು ಮುಂದುವರಿಸಬಹುದು. ದಂಡ ಬಡ್ಡಿ ಮತ್ತು ದಂಡ ಶುಲ್ಕಗಳಲ್ಲಿರುವ ವ್ಯತ್ಯಾಸ ಈ ಕೆಳಗಿನ ಉದಾಹರಣೆಯಲ್ಲಿ ವಿವರಿಸಲಾಗಿದೆ. ಒಬ್ಬ ಸದಸ್ಯನಿಗೆ ರೂ.10ಲಕ್ಷಗಳ ಸಾಲ ವಿತರಿಸಿದ್ದು, ಸಮೀಕರಿಸಿದ ಮಾಸಿಕ ಕಂತು ರೂ.25,000 ಇರುತ್ತದೆ. ಏಪ್ರಿಲ್ 30ರ ಕಂತು ಬಾಕಿ ಇದ್ದಲ್ಲಿ ಮೇ 31ರಂದು ಬ್ಯಾಂಕು ಬಾಕಿ ಇರುವ ರೂ.25,000 ಕಂತಿನ ಮೇಲೆ ಶೇ.2ರಂತೆ ರೂ.500 ದಂಡ ಶುಲ್ಕ ವಿಧಿಸುತ್ತದೆ. ಜೂನ್ 30 ರಂದು ದಂಡ ಶುಲ್ಕ ರೂ.50,000ದ ಮೇಲೆ ಶೇ.2ರಂತೆ ರೂ.1000 ಇರುತ್ತದೆ. ಈಗಿರುವಂತೆ ದಂಡ ಬಡ್ಡಿಯಾಗಿದ್ದರೆ ಬಾಕಿ ಇರುವ ಕಂತು ರೂ.50,500ರ ಮೇಲೆ ಶೇ.2ರಂತೆ ರೂ.1010 ಇರುತ್ತಿತ್ತು. ಬ್ಯಾಂಕು ತನ್ನ ಸಾಲದ ನೀತಿಯಲ್ಲಿ ಸೂಕ್ತ ಬದಲಾವಣೆ ಮಾಡುವುದಲ್ಲದೆ ಸಾಲದ ಒಪ್ಪಂದ ಪತ್ರದಲ್ಲಿ ಉದಾಹರಣೆಯೊಂದಿಗೆ ಸರಿಯಾದ ಮಾಹಿತಿ ನೀಡತಕ್ಕದ್ದು.

04. ಸಾಲದ ಕಂತು ಬಾಕಿ ಇರುವ ಸಂದರ್ಭ ಹೊರತುಪಡಿಸಿ ಬೇರೆ ಕಾರಣಗಳಿಗಾಗಿ ದಂಡ ಶುಲ್ಕ ವಿಧಿಸಬಹುದೇ?

ಉತ್ತರ : ಹೌದು, ವಾರ್ಷಿಕ ಸಮೀಕ್ಷೆಗೊಸ್ಕರ ದಾಖಲೆಗಳನ್ನು ಸಲ್ಲಿಸಲು ವಿಳಂಬವಾದರೆ, ಸ್ಟಾಕ್ ಸ್ಟೇಟ್‌ಮೆಂಟ್ ಸಲ್ಲಿಸದಿರುವುದು ಇತ್ಯಾದಿ ಕಾರಣಗಳಿಗೊಸ್ಕರ ದಂಡ ಶುಲ್ಕ ವಿಧಿಸಬಹುದು. ಈ ಬಗ್ಗೆ ಸಾಲ ಪತ್ರದಲ್ಲಿ ಸರಿಯಾದ ವಿವರಣೆ ಇದ್ದು ಸಾಲಗಾರನಿಗೆ ಮಾಹಿತಿ ನೀಡುವುದು ಅಗತ್ಯ.

ಮತ್ತಷ್ಟು ನೇಫ್ ಆಗಲದೆ ಬ್ಯಾಂಕ್ ನೇಡ್ಡಿ ಲಾಕರ್‌ಗಳು : ಆರ್‌ಬಿಐ

ನವದೆಹಲಿ : ನಿಮ್ಮ ಉಳಿತಾಯದ ದುಡ್ಡು, ಒಡವೆ, ಆಸ್ತಿ ಪತ್ರ ಈ ಸಂಪತ್ತುಗಳನ್ನು ಎಷ್ಟು ಜೋಪಾನ ಮಾಡಿದ್ದು ಸಾಲೋದಿಲ್ಲ. ಯಾಕಂದರೆ ಇಡೀ ಜೀವಮಾನವೆಲ್ಲಾ ಉಳಿಸಿದ ಗಳಿಕೆಯೊಂದಿಗೆ ಈ ಸಂಪತ್ತುಗಳು ನಮ್ಮ ಪಾಲಿಗೆ ಅತ್ಯಮೂಲ್ಯವಾಗಿರುತ್ತದೆ ಮತ್ತು ನಮಗೆ ಯಾವುದೇ ಕಷ್ಟ ಅಂತ ಬಂದರೆ, ನಮ್ಮ ಕೈ ಹಿಡಿಯೋದು ಇದೇ ಸಂಪತ್ತು. ಹಾಗಾಗಿ ನಾವು ಇದನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಯೋದು.

ಕೆಲವರು ಈ ಎಲ್ಲಾ ಸಂಪತ್ತುಗಳನ್ನು ಮನೆಯಲ್ಲಿ ಇಟ್ಟುಕೊಳ್ಳೋದಕ್ಕೂ ಹಿಂದೆ ಮುಂದೆ ನೋಡ್ತಾರೆ. ಕಾರಣ ಕಳ್ಳ-ಕಾಕರ ಹಾವಳಿಯಿಂದ ಈ ಸಂಪತ್ತು ಕಂಡವರ ಪಾಲಾಗಿಬಿಟ್ಟಿ ಅನ್ನೋ ಭಯ. ಹೀಗಾಗಿ ಹಿರಿಯ ನಾಗರಿಕರು ಅಥವಾ ಒಬ್ಬಂಟಿಯಾಗಿ ಜೀವನ ಮಾಡುವವರು ತಮ್ಮ ಸಂಪತ್ತನ್ನು ತಮ್ಮ ಬಳಿಯೇ ಇಟ್ಟುಕೊಳ್ಳೋದಿಲ್ಲ. ಬದಲಿಗೆ ಅದನ್ನು ಸೇಫ್ ಜಾಗಗಳಲ್ಲಿ ಇಡಲು ಬಯಸುತ್ತಾರೆ. ಅಂಥವರ ಉತ್ತಮ ಆಯ್ಕೆ ಅಂದ್ರೆ ಬ್ಯಾಂಕ್‌ನ ಸೇಫ್ ಲಾಕರ್‌ಗಳು. ಹೌದು, ನಮ್ಮ ಹಣಕಾಸಿನ ವ್ಯವಹಾರಗಳಿರಲಿ ಅಥವಾ ಹಣ ಠೇವಣಿ ಇಡೋದಾಗಿರಬಹುದು ಎಲ್ಲದಕ್ಕೂ ಬ್ಯಾಂಕ್ ವ್ಯವಹಾರವೇ ಉತ್ತಮ ಮತ್ತು ಸುರಕ್ಷಿತ.

ನಿಯಮ ನವೀಕರಣ ಮಾಡಿದ ಆರ್‌ಬಿಐ : ಬ್ಯಾಂಕ್‌ನ ಸೇಫ್ ಲಾಕರ್‌ನಲ್ಲಿ ನೀವು ನಿಮ್ಮ ಚಿನ್ನಾಭರಣ, ಆಸ್ತಿ ಪತ್ರಗಳು, ಇತರೆ ದಾಖಲಾತಿಗಳು ಏನು ಬೇಕಾದ್ರೂ ಇಡಲು ವ್ಯವಸ್ಥೆ ಕಲ್ಪಿಸಲಾಗಿರುತ್ತೆ. ಆದ್ರೆ ನೀವು ಇಡುವ ವಸ್ತುವಿಗೆ ಬ್ಯಾಂಕ್ ಸುರಕ್ಷತೆ ಕಲ್ಪಿಸುವುದರಿಂದ ನೀವು ಬ್ಯಾಂಕಿಗೆ ಇಂತಿಷ್ಟು ಹಣ ಕಟ್ಟಿ

ಲಾಕರ್ ಪಡೆದುಕೊಳ್ಳಬೇಕಾಗುತ್ತೆ. ಹೀಗೆ ಪಡೆದುಕೊಂಡ ಲಾಕರ್‌ನ ಕೀ ನಿಮ್ಮ ಬಳಿಯೇ ಇರುತ್ತೆ. ಒಂದು ವೇಳೆ ನೀವು ಅದನ್ನು ಕಳೆದುಕೊಂಡರೆ ಬ್ಯಾಂಕ್ ಬಳಿ ಮತ್ತೊಂದು ಕೀ ಇರುತ್ತದೆ. ಆದ್ರೆ ಯಾವುದೇ ಕಾರಣಕ್ಕೂ ನಿಮ್ಮ ಅನುಮತಿಯಿಲ್ಲದೇ ಬ್ಯಾಂಕ್ ಕೂಡ ನಿಮ್ಮ ಲಾಕರ್‌ನ ಓಪನ್ ಮಾಡೋದಿಲ್ಲ.

ಇಂಥ ಲಾಕರ್ ವ್ಯವಸ್ಥೆಗಳನ್ನು ಬಳಸಿಕೊಳ್ಳಬೇಕು ಅಂದ್ರೆ ಈ ಮೊದಲಿನಿಂದಲೂ ಕೆಲವು ನಿಯಮಗಳಿವೆ, ಇದೀಗ ಆ ನಿಯಮಗಳಲ್ಲಿ ಬದಲಾವಣೆಯಾಗಿದ್ದು, ಆರ್‌ಬಿಐ ಈಗಾಗಲೇ ಎಲ್ಲಾ ಬ್ಯಾಂಕುಗಳಿಗೂ ಡಿಸೆಂಬರ್ ಒಳಗಾಗಿ ಈ ನಿಯಮಗಳನ್ನು ನವೀಕರಿಸಲು ತಾಕೀತು ಮಾಡಿದೆ.

ಆ ಪ್ರಕಾರವಾಗಿ ನೀವು ಲಾಕರ್ ಹೊಂದಿದರೆ, ಅದಕ್ಕೆ ಒಬ್ಬರನ್ನು ನಾಮಿನಿ ಮಾಡೋದು ಇನ್ನೊಂದೆ ಕಡ್ಡಾಯವಾಗಿರುತ್ತದೆ. ಎರಡನೆಯದಾಗಿ ಲಾಕರ್ ಹೊಂದುವ ಸಂದರ್ಭದಲ್ಲಿ ಗ್ರಾಹಕರಿಂದ ಬ್ಯಾಂಕ್‌ಗಳು ಛಾಪಾ ಕಾಗದದ ಮೇಲೆ ಅಗ್ರಿಮೆಂಟ್ ಮಾಡಿಸಿಕೊಳ್ಳಬೇಕು. ಆದ್ರೆ ಅದರ ವೆಚ್ಚವನ್ನು ಗ್ರಾಹಕರ ಮೇಲೆ ಹೇರುವಂತಿಲ್ಲ. ಇನ್ನು ಒಂದು ವೇಳೆ ಲಾಕರ್‌ನಲ್ಲಿದ್ದ ವಸ್ತು ಹಾಳಾದರೆ, ಕಳ್ಳತನವಾದ್ರೆ ಅಥವಾ ಬ್ಯಾಂಕ್ ಸಿಬ್ಬಂದಿ ಗ್ರಾಹಕರಿಗೆ ವಂಚನೆ ಮಾಡಿದ್ರೆ, ಆ ಜವಾಬ್ದಾರಿಯನ್ನು ಬ್ಯಾಂಕ್ ಹೊರಬೇಕಾಗುತ್ತದೆ. ಜೊತೆಗೆ ನಿಮ್ಮ ಲಾಕರ್ ಓಪನ್ ಆದಾಗ ಪ್ರತಿ ಬಾರಿಯೂ ನಿಮ್ಮ ರಿಜಿಸ್ಟರ್ಡ್ ಮೊಬೈಲ್ ಸಂಖ್ಯೆಗೆ ಮೆಸೇಜ್ ಬರುವ ರೀತಿ ಸುರಕ್ಷತೆ ಒದಗಿಸಲಾಗುತ್ತದೆ. ಅಲ್ಲಿಗೆ ನವೀಕರಣಗೊಳ್ಳುತ್ತಿರುವ ಈ ಹೊಸ ನಿಯಮಗಳ ಮೂಲಕ ಬ್ಯಾಂಕ್ ಲಾಕರ್‌ಗಳ ಸೇಫ್ಟಿಯನ್ನು ಇನ್ನಷ್ಟು ಹೆಚ್ಚಿಸಲು ಆರ್‌ಬಿಐ ಮುಂದಾಗಿದೆ.



ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಕರ್ನಾಟಕದ ಕೆಲ ಭಾಗಗಳಲ್ಲಿ ಅದರಲ್ಲೂ ಮಲೆನಾಡು, ಅರೆಮಲೆನಾಡು ಹೊಂದಿರುವ ಶಿವಮೊಗ್ಗ ಜಿಲ್ಲೆಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಹೆಚ್ಚಿನ ತಾಪಮಾನ ದಾಖಲಾಗಿದೆ. ಇದು ಹಿಂದೆಂದೂ ಕಾಣದ ತಾಪಮಾನವಾಗಿದ್ದು, ವ್ಯಾಪಾರ-ವಹಿವಾಟಿನ ಮೇಲೆ ಪರಿಣಾಮ ಬೀರಿದೆ. ಸೂರ್ಯನ ಪ್ರತಾಪಕ್ಕೆ ಭೂಮಿ ಕಾದ ಬಾಣಲೆಯಂತಾಗಿದ್ದು, ಜನರನ್ನು ಹೈರಾಣಾಗಿಸಿದೆ.
- ನೀರಿನ ದುಂದು ವೆಚ್ಚ ತಗ್ಗಿಸಲು ಬೆಂಗಳೂರು ಜಲ ಮಂಡಳಿಯು ನಲ್ಲಿಗಳಿಗೆ ಕಡ್ಡಾಯಗೊಳಿಸಿರುವ ಏರಿಯೇಟರ್ ಅಳವಡಿಕೆಗೆ ಏಪ್ರಿಲ್ 30ರವರೆಗೂ ಜಲ ಮಂಡಳಿ ಕಾಲಾವಕಾಶ ನೀಡಿದ್ದು, ಎಲ್ಲಾ ನಲ್ಲಿಗಳಿಗೂ ಏರಿಯೇಟರ್ ಅಳವಡಿಸಬೇಕು ಎಂದು ಸೂಚನೆ ನೀಡಿದೆ.
- 2023-24ರಲ್ಲಿ ಅತಿಹೆಚ್ಚು ಗಳಿಕೆ ಕಂಡ ಮುಜರಾಯಿ ಇಲಾಖೆಯ ದೇವಾಲಯಗಳ ಮಾಹಿತಿಯನ್ನು ಬಿಡುಗಡೆಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಕುಕ್ಕೆ ಸುಬ್ರಮಣ್ಯ ದೇವಾಲಯವು ರಾಜ್ಯದ ನಂಬರ್ ಒನ್ ಶ್ರೀಮಂತ ದೇವಾಲಯವಾಗಿ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ.

- ಈ ದೇವಾಲಯದ ಗಳಿಕೆಯಲ್ಲಿ ಭಾರೀ ಏರಿಕೆಯಾಗಿದೆ.
- ಕೆಲ ದಿನಗಳ ಹಿಂದಷ್ಟೇ ಕೊರೆಸಲಾಗಿದ್ದ ಕೊಳವೆ ಬಾವಿಯಲ್ಲಿ 2 ವರ್ಷಗಳ ಮಗು ಸಾತ್ವಿಕ್ ಆಟವಾಡುತ್ತಾ ಹೋಗಿ ಒಳಗೆ ಬಿದ್ದಿತ್ತು. ಸತತ 21 ಗಂಟೆಗಳ ಕಾರ್ಯಾಚರಣೆ ಬಳಿಕ ಪವಾಡ ಸದೃಶ ರೀತಿಯಲ್ಲಿ 2 ವರ್ಷದ ಮಗು ಸಾತ್ವಿಕ್ ಬದುಕುಳಿದಿದ್ದು ಎಲ್ಲರಲ್ಲಿ ಸಂತಸ ಮೂಡಿಸಿದೆ.
- ದಾವಣಗೆರೆಯ ಶಾಮನೂರು ಕೆಳ ಸೇತುವೆಯನ್ನೇ ಸೂರು ಮಾಡಿಕೊಂಡು ಪುಟ್ಟ ನಾಯಿಮರಿಯೊಂದಿಗೆ ವಾಸವಿದ್ದ ವಯೋವೃದ್ಧಿಯನ್ನು ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ಅವರು ರಕ್ಷಿಸಿ ಸೂಕ್ತ ವೈದ್ಯಕೀಯ ಚಿಕಿತ್ಸೆಯೊಂದಿಗೆ ಮಹಿಳಾ ರಕ್ಷಣಾಲಯಕ್ಕೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ.
- ವಾಷಿಂಗ್ಟನ್‌ನಲ್ಲಿ ನೆಲೆಸಿರುವ ಭಾರತೀಯ ಮಹಿಳೆಯೊಬ್ಬರು ತಮ್ಮ 99ನೇ ವಯಸ್ಸಿನಲ್ಲಿ ಅಮೇರಿಕಾ ಪೌರತ್ವ ಪಡೆದಿರುವುದನ್ನು ಅಮೇರಿಕಾ ಪೌರತ್ವ ಹಾಗೂ ವಲಸೆ ಸೇವೆಗಳ ಇಲಾಖೆ ತಿಳಿಸಿದ್ದು, ವಯಸ್ಸೆಂಬುದು ಕೇವಲ ಸಂಖ್ಯೆಯಷ್ಟೇ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹಿ ದು ಗ ರ ಅ ನಿ ಸಿ ಕೆ . . .



ಸರಿಪಡಿಸಬೇಕಿದೆ : ಕಳೆದ ಒಂದು ದಶಕದ ಅವಧಿಯಲ್ಲಿ ದಕ್ಷಿಣ ರಾಜ್ಯಗಳಾದ ಕರ್ನಾಟಕ, ತೆಲಂಗಾಣ ಹಾಗೂ ತಮಿಳುನಾಡು ರಾಜ್ಯದ ತಲಾ ಆದಾಯವು ಹೆಚ್ಚಳವಾಗಿದೆ ಎಂದು ವರದಿಯಾಗಿದೆ. ಈ ರಾಜ್ಯಗಳಿಗೆ ಹೋಲಿಸಿದರೆ ಪಶ್ಚಿಮ ಬಂಗಾಳ, ಬಿಹಾರ ಹಾಗೂ ಜಾರ್ಖಂಡ್ ರಾಜ್ಯದ ತಲಾ ಆದಾಯವು ನಿರೀಕ್ಷಿತ ಮಟ್ಟದಲ್ಲಿ ಏರಿಕೆಯಾಗಿಲ್ಲದಿರುವುದಕ್ಕೆ ಕಾರಣ ಕಂಡುಹಿಡಿದು ಸರಿಪಡಿಸಬೇಕಿದೆ.

► ಪಿ. ವಿಜಯ ಮಹಾಂತೇಶ್., ಹಾವೇರಿ

ತಪ್ಪಿದ ಮಿನಿಮಮ್ ಬ್ಯಾಲೆನ್ಸ್ ದಂಡ : ಬಹುತೇಕ ಗ್ರಾಹಕರು ಬ್ಯಾಂಕುಗಳಲ್ಲಿ ತಮ್ಮ ಅವಶ್ಯಕತೆಗಳಿಗೆ ಅನುಗುಣವಾಗಿ ಸೇವಿಂಗ್ಸ್ ಅಕೌಂಟ್ ಹೊಂದಿರುತ್ತಾರೆ, ಆದರೆ ಅಕೌಂಟ್‌ನಲ್ಲಿ ಮಿನಿಮಮ್ ಬ್ಯಾಲೆನ್ಸ್ ಇಲ್ಲವೆನ್ನುವ ಕಾರಣಕ್ಕೆ ಬ್ಯಾಂಕುಗಳು ದಂಡ ವಿಧಿಸುವುದರಿಂದ ಖಾತೆಯಲ್ಲಿನ ಅಲ್ಪ ಹಣವೂ ದಂಡದ ಪಾಲಾಗುತ್ತಿದೆ. ಇದೀಗ ಆರ್‌ಬಿಐ ಈ ನಿಯಮಗಳಿಗೆ ಬದಲಾವಣೆ ತಂದಿರುವುದು ಸರಿಯಾಗಿದೆ.

► ಬಾಲಕೃಷ್ಣ ಭಟ್, ಮಂಗಳೂರು

ಸಂಪಾದಕರು :

ಪುಂಡಲಿಕ ಎನ್. ಕೇರೂರೆ,
ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ
ಬ್ಯಾಂಕುಗಳ ಮಹಾಮಂಡಳ ನಿ.,
ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.

Published at : # 132, K.H. Road, Bangalore - 560027.

Printed at : Navarathna Printers, # 35, 3rd Cross, Sudhamanagar, Bangalore - 560027.